

Was bewegt Sie im Augenblick? Was brauchen Sie? Was können wir für Sie tun?

Themenfeld 1 – kognitive und kommunikative Fähigkeiten

Themenfeld 2 – Mobilität und Beweglichkeit

Themenfeld 3 – krankheitsbezogene Anforderungen und Belastungen

Name der pflegebedürftigen Person

Geburtsdatum

Gespräch am/Handzeichen Pflegefachkraft

pflegebedürftige Person/Angehöriger/Betreuer

**Themenfeld 4 – Selbstversorgung**

Empty text area for notes related to 'Themenfeld 4 – Selbstversorgung'.

**Themenfeld 5 – Leben in sozialen Beziehungen**

Empty text area for notes related to 'Themenfeld 5 – Leben in sozialen Beziehungen'.

**Themenfeld 6 – Wohnen/Häuslichkeit**

Empty text area for notes related to 'Themenfeld 6 – Wohnen/Häuslichkeit'.

**Erste fachliche Einschätzung der für die Pflege und Betreuung relevanten Risiken und Phänomene**

	Erste fachliche Einschätzung der für die Pflege und Betreuung relevanten Risiken und Phänomene																Sonstiges							
	Dekubitus				Sturz				Inkontinenz				Schmerz				Ernährung							
			weitere Einschätzung notwendig				weitere Einschätzung notwendig				weitere Einschätzung notwendig				weitere Einschätzung notwendig						weitere Einschätzung notwendig			
	ja	nein	ja	nein	ja	nein	ja	nein	ja	nein	ja	nein	ja	nein	ja	nein	ja	nein	ja	nein	ja	nein	ja	nein
1. kognitive und kommunikative Fähigkeiten	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>
2. Mobilität und Beweglichkeit	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>
3. krankheitsbezogene Anforderungen und Belastungen	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>
4. Selbstversorgung	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>
5. Leben in sozialen Beziehungen	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>